

श्रीसीतारामाभ्यां नमः

श्रीमद्वाल्मीकिरामायणम्

बालकाण्डे प्रथमः सर्गः

तपस्स्वाध्यायनिरतं तपस्वी वाग्विदां वरम् । नारदं परिपप्रच्छ वाल्मीकिर्मुनिपुङ्गवम् ॥ 1 ॥

ತಪಸ್ವಿಗಳಾದ ವಾಲ್ಮೀಕಿ ಮಹರ್ಷಿಗಳು ತಪಸ್ಸಿನಲ್ಲಿ ಮತ್ತು ಸ್ವಾಧ್ಯಾಯದಲ್ಲಿ ನಿರತರಾದ ಮಾತುಬಲ್ಲವರಲ್ಲಿ ಶ್ರೇಷ್ಠರಾದ ನಾರದ ಮುನಿವರ್ಯರನ್ನು ಅರ್ಘ್ಯಪಾದ್ಯಾದಿಗಳಿಂದ ಪೂಜಿಸಿ ಹೀಗೆ ಪ್ರಶ್ನಿಸಿದರು

कोन्वास्मिन्साम्प्रतं लोके गुणवान्कश्च वीर्यवान् । धर्मज्ञश्च कृतज्ञश्च सत्यवाक्यो दृढव्रतः ॥ 2 ॥

चारित्र्येण च को युक्तस्सर्वभूतेषु को हितः । विद्वान्कः कस्समर्थश्च कश्चैकप्रियदर्शनः ॥ 3 ॥

आत्मवान्को जितक्रोधो द्युतिमान्कोऽनसूयकः । कस्य बिभ्यति देवाश्च जातरोषस्य संयुगे ॥ 4 ॥

ನಾರದಮುನಿಗಳೇ ಈಗ ಲೋಕದಲ್ಲಿ ಕಲ್ಯಾಣಗುಣಗಳಿಂದ ಕೂಡಿರುವ ವೀರ್ಯವಂತನೂ ಧರ್ಮಜ್ಞನೂ ಕೃತಜ್ಞನೂ ಸತ್ಯಭಾಷಿಯೂ ದೃಢವ್ರತನಿಷ್ಠೆಯುಳ್ಳವನೂ ಯಾರು ಇರುವನು ಸದಾಚಾರದಿಂದ ಯುಕ್ತನೂ ಸಕಲಪ್ರಾಣಿಗಳ ಹಿತಸಾಧಕನು ಸಕಲ ವಿದ್ಯಾಪಾರಂಗತನಾದ ವಿದ್ವಾಂಸನೂ ಸರ್ವಕಾರ್ಯ ಸಮರ್ಥನೂ ಏಕಮಾತ್ರ ಪ್ರಿಯದರ್ಶನ ಮನೋಹರ ಪುರುಷನು ಯಾರು ಇರುವನು ಮನಸ್ಸಿನ ಮೇಲೆ ಅಧಿಕಾರವಿರುವವನೂ ಕೋಪವನ್ನು ಗೆದ್ದವನೂ ಸಾಟಿಯಿಲ್ಲದ ಕಾಂತಿಯುಕ್ತನು ಯಾರನ್ನೂ ನಿಂದಿಸದೆ ಇರುವವನೂ ಯಾರಿದ್ದಾನೆ ಕುಪಿತನಾಗಿ ಯುದ್ಧಕ್ಕೆ ನಿಂತರೆ ದೇವತೆಗಳೂ ಸಹ ಹೆದರುವಂತಹವನು ಯಾರು ಇರುವನು

एतदिच्छाम्यहं श्रोतुं परं कौतूहलं हि मे । महर्षे त्वं समर्थोऽसि ज्ञातुमेवंविधं नरम् ॥ 5 ॥

ಮಹರ್ಷಿಯೇ ನಾನು ಇದನ್ನು ಕೇಳಲು ಬಯಸುತ್ತಿರುವೆನು ಇದರ ಕುರಿತು ನನಗೆ ಬಹಳ ಉತ್ಸುಕತೆ ಇದೆ ಇಂತಹ ಮಹಾಪುರುಷನ ಕುರಿತು ತಿಳಿಸಲು ತಾವು ಸಮರ್ಥರಾಗಿರುವಿರಿ ದಯವಿಟ್ಟು ತಿಳಿಸಿರಿ

श्रुत्वा चैतत् त्रिलोकज्ञो वाल्मीकेर्नारदो वचः । श्रूयतामिति चामन्त्र्य प्रहृष्टो वाक्यमब्रवीत् ॥ 6 ॥

ಮಹರ್ಷಿ ವಾಲ್ಮೀಕಿಗಳ ಈ ಪ್ರಶ್ನೆಗಳನ್ನು ಕೇಳಿ ಮೂರು ಲೋಕಗಳ ಪ್ರತ್ಯಕ್ಷ ಜ್ಞಾನವುಳ್ಳ ನಾರದರಿಗೆ ಬಹಳ ಸಂತೋಷವಾಯಿತು ವಾಲ್ಮೀಕಿಗಳನ್ನು ಸಂಬೋಧಿಸುತ್ತಾ ನಾರದರು ಹೇಳತೊಡಗಿದರು

बहवो दुर्लभाश्चैव ये त्वया कीर्तिता गुणाः । मुने वक्ष्याम्यहं बुद्ध्वा तैर्युक्तश्श्रूयतान्नरः ॥ 7 ॥

ಮಹರ್ಷಿಗಳೇ ನೀವು ಅನೇಕ ಗುಣಗಳನ್ನು ವರ್ಣಿಸಿರುವಿರಿ ಸಕಲಗುಣ ಪರಿಪೂರ್ಣನಾದ ಓರ್ವ ನರಪುಂಗವನ ವಿಷಯವನ್ನು ಜ್ಞಾನದಿಂದ ತಿಳಿದು ಹೇಳುವೆನು ಕೇಳಿರಿ

इक्ष्वाकुवंशप्रभवो रामो नाम जनैश्श्रुतः । नियतात्मा महावीर्यो द्युतिमान्धृतिमान् वशी ॥ 8 ॥

बुद्धिमात्रीतिमान्वाग्मी श्रीमान् शत्रुनिर्बहणः । विपुलांसो महाबाहुः कम्बुग्रीवो महाहनुः ॥ 9 ॥

महोरस्को महेष्वासो गूढजत्रुररिन्दमः । आजानुबाहुस्सुशिरास्सुललाटस्सुविक्रमः ॥ 10 ॥

समस्समविभक्ताङ्गस्त्रिगधवर्णः प्रतापवान् । पीनवक्षा विशालाक्षो लक्ष्मीवान् शुभलक्षणः ॥ 11 ॥

धर्मज्ञस्सत्यसन्धश्च प्रजानां च हिते रतः । यशस्वी ज्ञानसम्पन्नश्शुचिर्वश्यस्समाधिमान् ॥ 12 ॥

प्रजापतिसमश्श्रीमान् धाता रिपुनिषूदनः । रक्षिता जीवलोकस्य धर्मस्य परिरक्षिता ॥ 13 ॥

रक्षिता स्वस्य धर्मस्य स्वजनस्य च रक्षिता । वेदवेदाङ्गतत्त्वज्ञो धनुर्वेदे च निष्ठितः ॥ 14 ॥

सर्वशास्त्रार्थतत्त्वज्ञस्मृतिमान्प्रतिभानवान् । सर्वलोकप्रियस्साधुरदीनात्मा विचक्षणः ॥ 15 ॥

सर्वदाभिगतस्सद्भिस्समुद्र इव सिन्धुभिः । आर्यस्सर्वसमश्चैव सदैकप्रियदर्शनः ॥ 16 ॥

स च सर्वगुणोपेतः कौसल्यानन्दवर्धनः । समुद्र इव गाम्भीर्ये धैर्येण हिमवानिव ॥ 17 ॥

विष्णुना सदृशो वीर्ये सोमवत्प्रियदर्शनः । कालाग्निसदृशः क्रोधे क्षमया पृथिवीसमः ॥ 18 ॥

धनदेन समस्त्यागे सत्ये धर्म इवापरः ।

ವೈವಸ್ವತಮನುವಿನ ಜೇಷ್ಠ ಪುತ್ರನಾದ ಇಕ್ವಾಕ್ಷುವಿನ ವಂಶದಲ್ಲಿ ಉತ್ಪನ್ನನಾದ "ರಾಮ ರಾಮ" ಎಂದು ಜನರು ಹೊಗಳುತ್ತಿರುವ ಪುರುಷನು ನೀನು ಕೇಳಿದ ಸಕಲ ಲಕ್ಷಣಗಳಿಂದ ಪರಿಪೂರ್ಣ ನಾಗಿರುವನು ಅವನು ಮನಸ್ಸನ್ನು ಮನದಲ್ಲಿ ಇಟ್ಟುಕೊಂಡು ಮಹಾಬಲಶಾಲಿಯೂ ಕಾಂತಿ ಯುಕ್ತನೂ ಧೈರ್ಯವಂತನೂ ಮತ್ತು ಚಿತ್ತೇಂದ್ರಿಯನೂ ಆಗಿರುವನು

ಪ್ರಜಾಪತಿಯಂತೆ ಪಾಲಕನೂ ಪೌರುಷ ಶ್ರೀಸಂಪನ್ನನೂ ವೈರಿಗಳ ವಿಧ್ವಂಸಕನೂ ಸಕಲ ಪ್ರಾಣಿಗಳ ಮತ್ತು ಧರ್ಮದ ರಕ್ಷಕನೂ ಆಗಿರುವನು

ಶ್ರೀರಾಮನು ಸ್ವಧರ್ಮ ಮತ್ತು ಸ್ವಜನರನ್ನು ರಕ್ಷಿಸುವವನಾಗಿದ್ದಾನೆ ವೇದ ವೇದಾಂಗಗಳ ತ್ವವನ್ನು ಬಲ್ಲವನು ಹಾಗೂ ಧನುರ್ವೇದದಲ್ಲಿಯೂ ಪ್ರವೀಣನಾಗಿರುವನು ಅವನು ಮಹಾಬುದ್ಧಿವಂತನೂ ನೀತಿಕೋವಿದನೂ ಉತ್ತಮ ವಾಗ್ಮಿಯೂ ಶೋಭಾಸಂಪನ್ನನೂ ಶತ್ರು ಸಂಹಾರಕನೂ ಆಗಿರುವನು ಇದು ಅವನ ಕಲ್ಯಾಣಗುಣಗಳು

ಅವನ ಶರೀರ ಲಕ್ಷಣಗಳನ್ನು ಕೇಳಿ ರಾಮನು ಎತ್ತರವಾದ ಹೆಗಲಿನಿಂದ ಕೂಡಿದವನೂ ಭುಜಗಳು ದುಂಡಾಗಿವೆ ಶಂಖದಂತೆ ಕೊರಳು ಉಳ್ಳವನೂ ಪುಷ್ಪವಾದ ಗದ್ದು ಉಳ್ಳವನಾಗಿರುವನು ಅವನಿಗೆ ವಿಶಾಲವಾದ ಉಬ್ಬಿದ ಎದೆ ಇರುವುದು ಅವನು ಮಹಾಧನಸ್ಸನ್ನು ಧರಿಸುತ್ತಾನೆ ಶ್ರೀರಾಮನ ಹೆಗಲುಗಳ ಸಂಧಿ ಪ್ರದೇಶವು ತುಂಬಿಕೊಂಡು ಮೂಳೆಗಳು ಕಾಣದಂತಾಗಿದೆ ಅವನು ಒಳಗಿನ ಅರಿಷಡ್ವರ್ಗಗಳನ್ನು ಹಾಗೂ ಹೊರಗಿನ ಶತ್ರುಗಳನ್ನು ದಮನ ಮಾಡಿರುವನು ಅವನ ಬಾಹುಗಳೂ ಮಂಡಿಯವರೆಗೆ ನೀಳವಾಗಿರುವವು ಅವನ ಮಸ್ತಕ ಸುಂದರವಾಗಿದ್ದು ಭವ್ಯ ವಿಶಾಲವಾಗಿದೆ ಹಾಗೂ ನಡಿಗೆಯು ಗಜಗಮನದಂತೆ ರಾಮನ ಶರೀರವು ಹೆಚ್ಚು ಎತ್ತರವೂ ಅಲ್ಲದ ಕುಳ್ಳವೂ ಅಲ್ಲದ ಮಧ್ಯಮವಾಗಿದೆ ಅವನ ಶರೀರದ ಅಂಗಾಂಗಗಳು ಯುಕ್ತ ಪ್ರಮಾಣದಲ್ಲಿವೆ ವರ್ಣ ಶ್ಯಾಮಲವಾಗಿದೆ ಮಹಾತೇಜಸ್ವಿ ಯಾಗಿರುವನು ಅವನ ವಕ್ಷಸ್ಥಳ ಮಾಂಸಲವಾಗಿ ಉಬ್ಬಿರುವುದು ಪದ್ಮಪತ್ರದಂತೆ ಕಣ್ಣುಗಳು ವಿಶಾಲವಾಗಿವೆ ಯಾವಾಗಲೂ ಅನುಪಮ ದೇಹಕಾಂತಿಯಿಂದ ಕೂಡಿದ್ದು ಸಕಲ ವಿಧವಾದ ಶುಭಸೂಚಕ ಚಿಹ್ನೆಗಳಿಂದ ಕೂಡಿರುವನು

ಅವನು ಧರ್ಮಸ್ವರೂಪನೂ ಧರ್ಮವನ್ನು ತಿಳಿದವನೂ ಸತ್ಯ ಪ್ರತಿಜ್ಞನೂ ಪ್ರಜೆಗಳ ಹಿತದಲ್ಲಿ ತೊಡಗಿರುವನೂ ಆಗಿದ್ದಾನೆ ಅವನು ಯಶಸ್ವಿಯೂ ಜ್ಞಾನಿಯೂ ಪವಿತನೂ ಚಿತ್ತೇಂದ್ರಿಯನೂ ಮನಸ್ಸನ್ನು ಏಕಾಗ್ರವಾಗಿ ಉಳ್ಳವನೂ ಆಗಿರುವನು

ಮನೋಹರವಾಗಿದೆ

ಸರ್ವಶಾಸ್ತ್ರಗಳ ತತ್ವಗಳನ್ನು ದಿರುವನು ಅವನಿಗೆ ವಿಸ್ಮರಣೆಯೆಂಬುದೇ ಇಲ್ಲ ಪ್ರತಿಭಾ ಸಂಪನ್ನರಾಗಿರುವನು ಉತ್ತಮ ಉಚ್ಚ ವಿಚಾರವಿದ್ದು ಉದಾರ ಹೃದಯಿಯಾದ ಶ್ರೀರಾಮಚಂದ್ರನು ಮಾತುಕತೆಯಲ್ಲಿ ಕುಶಲನು ಮತ್ತು ಸಮಸ್ತ ಲೋಕಗಳಿಗೂ ಪ್ರಿಯನಾಗಿರುವನು

ನದಿಗಳು ಸಮುದ್ರವನ್ನೇ ಸೇರುವಂತೆ ಸಾಧು ಸುತ್ತುವರವರು ಸದಾಕಾಲ ಶ್ರೀರಾಮನನ್ನೇ ಸೇರುವರು ಅವನು ಆದರ್ಶ ವ್ಯಕ್ತಿಯಾದ ಆರ್ಯನಾಗಿದ್ದು ಎಲ್ಲರಲ್ಲಿ ಸಮಾನ ಭಾವ ಉಳ್ಳವನಾಗಿದ್ದಾನೆ ಅವನ ದರ್ಶನವು ಎಲ್ಲರಿಗೆ ಪ್ರಿಯವಾಗಿದೆ

ಸಮಸ್ತಗುಣಪೂರ್ಣವಾದ ಶ್ರೀರಾಮಚಂದ್ರನು ತನ್ನತಾಯಿ ಕೌಸಲ್ಯಯ ಆನಂದವನ್ನು ಹೆಚ್ಚಿಸುವವನಾಗಿದ್ದಾರೆ ಗಂಭೀರತೆಯಲ್ಲಿ ಸಮುದ್ರದಂತೆ ಇದ್ದು ಧೈರ್ಯದಲ್ಲಿ ಹಿಮಾಲಯದಂತೆ ಆಗಿದ್ದಾನೆ

ಅವನು ಭಗವಾನ್ ವಿಷ್ಣುವಿನಂತೆ ಪರಾಕ್ರಮಶಾಲಿ ಯಾಗಿರುವನು ಅವನ ದರ್ಶನ ಚಂದ್ರನಂತೆ ಮನೋಹರ ವಾಗಿದೆ ಅವನ ಕ್ರೋಧವು ಕಾಲಾಗ್ನಿಯಂತೆ ಇದೆ ಪೃಥ್ವಿ ಯಂತೆ ಕ್ಷಮಾಶೀಲನಾಗಿರುವನು ತ್ಯಾಗದಲ್ಲಿ, ಕುಬೇರನ ಮತ್ತು ಸತ್ಯಸಂಧತೆಯಲ್ಲಿ, ಇನ್ನೊಬ್ಬ ಧರ್ಮದೇವತೆಯೋ ಎಂಬಂತೆ ಇರುವನು

ತಮೇವಂ ಗುಣಸಂಪನ್ನಂ ರಾಮಂ ಸತ್ಯಪರಾಕ್ರಮಮ್ || 19 ||

ಜ್ಯೇಷ್ಠಂ ಶ್ರೇಷ್ಠಗುಣೈರ್ಯುಕ್ತಂ ಪ್ರಿಯಂ ದಶರಥಸ್ಸುತಮ್ | ಪ್ರಕೃತಿನಾಂ ಹಿತೈರ್ಯುಕ್ತಂ ಪ್ರಕೃತಿಪ್ರಿಯಕಾಮ್ಯಯಾ || 20 ||

ಯೌವರಾಜ್ಯೇನ ಸಂಯೋಕ್ತುಮೈಚ್ಛತ್ಪ್ರೀತ್ಯಾ ಮಹೀಪತಿಃ |

ಸಕಲ ಕಲ್ಯಾಣಗುಣ ಪರಿಪೂರ್ಣನಾದ ಪ್ರಜೆಗಳ ಪ್ರೀತಿಗೆ ಪಾತ್ರನಾದ ಸತ್ಯಪರಾಕ್ರಮಿಯಾದ ಪ್ರಜೆಗಳ ಹಿತಚಿಂತನೆ ಯಲ್ಲಿಯೇ ಆಸಕ್ತನಾದ ಜೇಷ್ಠಪುತ್ರನಾದ ಶ್ರೀರಾಮನಿಗೆ ಪ್ರಜೆಗಳಿಗೆ ಸಂತೋಷವನ್ನುಂಟುಮಾಡುವ ಅಭಿಲಾಷೆಯಿಂದ ದಶರಥಮಹಾರಾಜನು ಯುವರಾಜ ಪಟ್ಟಾಭಿಷೇಕ ಮಾಡಲು ಇಚ್ಛಿಸಿದನು

ತಸ್ಯಾಭಿಷೇಕಸಂಭಾರಾನ್ದೃಷ್ಟ್ವಾ ಭಾರ್ಯಾಽಥ ಕೈಕಯಿ || 21 ||

पूर्वं दत्तवरा देवी वरमेनमयाचत | विवासनं च रामस्य भरतस्याभिषेचनम् || 22 ||

ಅನಂತರ ರಾಮನ ಪಟ್ಟಾಭಿಷೇಕದ ಸಿದ್ಧತೆಗಳನ್ನು ನೋಡಿ ರಾಣಿ ಕೈಕೇಯಿಯು ಮೊದಲೇ ಪಡೆದುಕೊಂಡಿದ್ದ ಎರಡು ವರಗಳನ್ನು ದಶರಥ ರಾಜನಲ್ಲಿ, ರಾಮನಿಗೆ ವನವಾಸ ಮತ್ತು ಭರತನಿಗೆ ಪಟ್ಟಾಭಿಷೇಕವಾಗಲಿ' ಎಂದು ಬೇಡಿ ಕೊಂಡಳು

स सत्यवचनाद्राजा धर्मपाशेन संयतः | विवासयामास सुतं रामं दशरथः प्रियम् || 23 ||

ರಾಜಾ ದಶರಥನು ಸತ್ಯ ವಚನದ ಕಾರಣ ಧರ್ಮಬಂಧನದಲ್ಲಿ, ಬಂಧಿತನಾಗಿ ಪ್ರಿಯಪುತ್ರನಾದ ರಾಮನನ್ನು ಕಾಡಿಗೆ ಕಳುಹಿಸಿದನು

स जगाम वनं वीरः प्रतिज्ञामनुपालयन् | पितुर्वचननिर्देशात्कैकेय्याः प्रियकारणात् || 24 ||

ಕೈಕೇಯಿಗೆ ಪ್ರಿಯನ್ನುಂಟುಮಾಡುವ ಸಲುವಾಗಿ ತಂದೆಯ ಆಜ್ಞಾ ಪರಿಪಾಲನೆಗಾಗಿ ಕೃತಪ್ರತಿಜ್ಞನಾದ ಸಮರ್ಥನಾದ ರಾಮಚಂದ್ರನು ಕಾಡಿಗೆ ತೆರಳಿದನು

तं ब्रजन्तं प्रियो भ्राता लक्ष्मणोऽनुजगाम ह | स्नेहाद्विनयसम्पन्नस्सुमित्रानन्दवर्धनः || 25 ||

भ्रातरं दयितो भ्रातुस्सौभ्रात्रमनुदर्शयन् |

ರಾಮನಿಗೆ ಅತಿಪ್ರಿಯನೂ ವಿನಯ ಸಂಪನ್ನನೂ ಸುಮಿತ್ರಾದೇವಿಗೆ ಆನಂದದಾಯಕನೂ ಆದ ಲಕ್ಷ್ಮಣನು ರಾಮನ ವಿಷಯದಲ್ಲಿ, ಶ್ರೇಷ್ಠವಾದ ಸೋದರಭಾವವನ್ನು ವ್ಯಕ್ತಪಡಿಸುತ್ತಾ, ಪಿತೃವಾಕ್ಯಪರಿಪಾಲನೆಗಾಗಿ ಅರಣ್ಯಕ್ಕೆ ಹೊರಟ ರಾಮನನ್ನು ಅನುಸರಿಸಿ ನಡೆದನು

रामस्य दयिता भार्या नित्यं प्राणसमा हिता || 26 ||

जनकस्य कुले जाता देवमायेव निर्मिता | सर्वलक्षणसम्पन्ना नारीणामुत्तमा वधुः || 27 ||

सीताप्यनुगता रामं शशिनं रोहिणी यथा | पौरैरनुगतो दूरं पित्रा दशरथेन च || 28 ||

ಶ್ರೀರಾಮನಿಗೆ ಪ್ರಾಣ ಸಮಾನಳಾದ ಹಾಗೂ ಹಿತಕರಳಾದ ಜನಕ ಕುಲೋತ್ಪನ್ನಳಾದ ದೇವ ಮಾಯೆಯಂತೆ ಅವತರಿಸಿದೆ ಲಾವಣ್ಯ ಸಂಪತ್ತುಗಳಿಂದ ಕೂಡಿದ್ದ ಸರ್ವಶುಭಲಕ್ಷಣಗಳಿಂದ ಯುಕ್ತಳಾಗಿದ್ದ ಸ್ತ್ರೀಯರಲ್ಲಿ, ಶ್ರೇಷ್ಠಳಾದ ದಶರಥನ ಸೊಸೆಯಾದ

ಸೀತೆಯು ಚಂದ್ರನನ್ನು ಅನುಸರಿಸಿ ಹೋಗುವ ರೋಹಿಣಿಯಂತೆ ರಾಮಚಂದ್ರನ ಹಿಂದೆ ಕಾಡಿಗೆ ಹೋದಳು ಸೀತಾ ಲಕ್ಷ್ಮಣ ಸಹಿತ ಕಾಡಿಗೆ ಹೊರಟ ಶ್ರೀರಾಮನನ್ನು ಅನುಸರಿಸಿ ಹೋಗುವಂತೆ ದಶರಥನು ತನ್ನ ಸಾರಥಿಯನ್ನು ಕಳಿಸಿದನು ಪಟ್ಟಣಿಗರು ತಮಸಾ ನದಿಯವರೆಗೆ ರಾಮನನ್ನು ಹಿಂಬಾಲಿಸಿದರು ಹಾಗೂ ಸ್ವಲ್ಪ ದೂರದವರೆಗೆ ದಶರಥನೂ ಅನುಸರಿಸಿ ಹೋದನು
 ಶೃಂಗಿವೀರಪುರೇ ಸೂತಂ ಗಜಾಕೂಲೇ ವ್ಯಸರ್ಜಯತ್ | ಗುಹಮಾಸಾಞ್ ಧರ್ಮಾತ್ಮಾ ನಿಷಾದಾಧಿಪತಿಂ ಪ್ರಿಯಮ್ || 29 ||
 ಗುಹೇನ ಸಹಿತೋ ರಾಮೋ ಲಕ್ಷ್ಮಣೇನ ಚ ಸೀತಯಾ | ತೇ ವನೇನ ವನಂ ಗತ್ವಾ ನದೀಸ್ತೀರ್ತ್ವಾ ಬಹುದಕಾಃ || 30 ||

ಚಿತ್ರಕೂಟಮನುಪ್ರಾಪ್ಯ ಭರದ್ವಾಜಸ್ಯ ಶಾಸನಾತ್ | ರಮ್ಯಮಾವಸಥಂ ಕೃತ್ವಾ ರಮಮಾಣಾ ವನೇ ತ್ರಯಃ || 31 ||
 ದೇವಗನ್ಧರ್ವಸಂಘಾಶಾಸ್ತ್ರತ್ರ ತೇ ನ್ಯವಸನ್ ಸುಖಮ್ |

ಗಂಗಾ ತೀರದಲ್ಲಿ ಶೃಂಗವೇರ ಪುರಕ್ಕೆ ಹೋದ ಬಳಿಕ ಶ್ರೀರಾಮನು ಸೂತನನ್ನು ಅಯೋಧ್ಯೆಗೆ ಕಳಿಸಿದನು ಧರ್ಮಾತ್ಮನಾದ ರಾಮನು ತನಗೆ ಪ್ರಿಯನಾದ ನಿಷಾದರಾಜ ಗುಹನೊಡನೆ ಸೇರಿದನು

ನಿಷಾದರಾಜನಾದ ಗುಹನು ಸಿದ್ಧಪಡಿಸಿದ ದೋಣಿಯ ಮೂಲಕ ಸೀತಾ ಲಕ್ಷ್ಮಣ ಸಹಿತ ಶ್ರೀರಾಮನು ಗಂಗಾನದಿಯನ್ನು ದಾಟಿ ಅನಂತರ ಗುಹನನ್ನು ಬಿಟ್ಟು ಅರಣ್ಯದಲ್ಲಿ ಮುಂದೆ ಮುಂದೆ ನಡೆದನು ಜಲಸಮೃದ್ಧವಾದ ಅನೇಕ ನದಿಗಳನ್ನು ದಾಟಿ ಭರದ್ವಾಜರ ಆಶ್ರಮವನ್ನು ಸೇರಿದರು ಭರದ್ವಾಜರ ನಿರ್ದೇಶನದಂತೆ ಚಿತ್ರಕೂಟ ಪರ್ವತಕ್ಕೆ ಹೋದರು ಅಲ್ಲಿ ಅವರು ದೇವತೆಗಳಂತೆ ಗಂಧರ್ವರಂತೆ ವನದಲ್ಲಿ ಅನೇಕ ಲೀಲೆಗಳನ್ನು ಮಾಡುತ್ತಾ ಒಂದು ರಮಣೀಯ ಪರ್ಣಕುಟಿಯನ್ನು ನಿರ್ಮಿಸಿಕೊಂಡು ಆನಂದದಿಂದ ಇದ್ದರು

ಚಿತ್ರಕೂಟಂ ಗತೇ ರಾಮೇ ಪುತ್ರಶೋಕಾತುರಸ್ತಥಾ || 32 ||

ರಾಜಾ ದಶರಥಸ್ವರ್ಗಂ ಜಗಾಮ ವಿಲಪನ್ಸುತಮ್ |

ರಾಮನು ಚಿತ್ರಕೂಟಕ್ಕೆ ಹೋದ ಬಳಿಕ ಪ್ರೀತಿಯ ಪುತ್ರನ ಅಗಲಿಕೆಯ ಶೋಕದಿಂದ ಪೀಡಿತನಾದ ದಶರಥರಾಜನು ರಾಮನನ್ನು ಪದೇ ಪದೇ ನೆನೆಯುತ್ತಾ ವಿಲಪಿಸುತ್ತಾ ಸ್ವರ್ಗವನ್ನೈದಿದನು

ಮೃತೇ ತು ತಸ್ಮಿನ್‌ಭರತೋ ವಸಿಷ್ಠಪ್ರಮುಖೈರ್‌ದ್ವಿಜೈಃ || 33 ||

ನಿಯುಜ್ಯಮಾನೋ ರಾಜ್ಯಾಯ ನೈಚ್ಛದ್ರಾಜ್ಯಂ ಮಹಾಬಲಃ | ಸ ಜಗಾಮ ವನಂ ವೀರೋ ರಾಮಪಾದಪ್ರಸಾದಕಃ || 34 ||

ದಶರಥನು ಸ್ವರ್ಗವಾಸಿಯಾದ ಬಳಿಕ ವಸಿಷ್ಠಾದಿ ಪ್ರಮುಖರು ಭರತನನ್ನು ರಾಜ್ಯವಾಳಲು ನಿಯೋಜಿಸಿದರು ಆದರೆ ಮಹಾಬಲಶಾಲಿಯಾದ ವೀರ ಭರತನು ರಾಜ್ಯವಾಳಲು ಬಯಸದೆ ಪೂಜ್ಯ ರಾಮನನ್ನು ಪುಸನ್ನನ್ನಾಗಿಸಲು ಅವನಿಗೇ ರಾಜ್ಯವನ್ನೊಪ್ಪಿಸಲು ಅರಣ್ಯಕ್ಕೆ ಹೊರಟನು

ಗತ್ವಾ ತು ಸುಮಹಾತ್ಮಾನಂ ರಾಮಂ ಸತ್ಯಪರಾಕ್ರಮಮ್ | ಅಯಾಚ್ಛಾತರಂ ರಾಮಮಾರ್ಯಭಾವಪುರಸ್ಕೃತಃ || 35 ||

ತ್ವಮೇವ ರಾಜಾ ಧರ್ಮಜ್ಞ ಇತಿ ರಾಮಂ ವಚೋಽಬ್ರವೀತ್ |

ಅಲ್ಲಿಗೆ ಹೋದ ಬಳಿಕ ಸದ್ಭಾವನಾಯುಕ್ತ ಭರತನು ಅಣ್ಣನಾದ ಸತ್ಯಪರಾಕ್ರಮಿ ಹಾಗೂ ಮಹಾತ್ಮನಾದ ಶ್ರೀರಾಮನಲ್ಲಿ ಬದ್ಧಂಜಲಿಯಾಗಿ ಹೀಗೆ ಹೇಳಿದನು ಅಣ್ಣಾ ಧರ್ಮಜ್ಞನಾದ ನೀನೇ ರಾಜನಾಗಬೇಕು

ರಾಮೋಽಪಿ ಪರಮೋದಾರಸ್ಸುಮುಖಸ್ಸುಮಹಾಯಶಾಃ ॥ 36 ॥

ನ ಚೈಚ್ಛತ್ಪಿತುರಾದೇಶಾದ್ರಾಜ್ಯಂ ರಾಮೋ ಮಹಾಬಲಃ । ಪಾದುಕೇ ಚಾಸ್ಯ ರಾಜ್ಯಾಯ ನ್ಯಾಸಂ ದತ್ವಾ ಪುನಃಪುನಃ ॥ 37 ॥

ನಿವರ್ತಯಾಮಾಸ ತತೋ ಭರತಂ ಭರತಾಗ್ರಜಃ ।

ಆದರೆ ಮಹಾನ್ ಯಶಸ್ವೀ ಪರಮ ಉದಾರಿ ಪ್ರಸನ್ನವದನ ಮಹಾಬಲಿ ಶ್ರೀರಾಮನು ತಂದೆಯ ಆದೇಶವನ್ನು ಪಾಲಿಸಲಿಕ್ಕಾಗಿ ರಾಜ್ಯವನ್ನು ಬಯಸದೆ ಆ ಭರತಾಗ್ರಜನು ತನ್ನ ಪಾದುಕೆಗಳನ್ನು ಅವನಿಗೆ ಇತ್ತು ಈ ಪಾದುಕೆಗಳನ್ನು ನನ್ನ ಪ್ರತಿನಿಧಿ ಎಂದು ಭಾವಿಸಿ ನೀನು ರಾಜ್ಯಭಾರಮಾಡು ಎಂದು ಹೇಳಿ ದುಃಖಿಸುತ್ತಿದ್ದ ಭರತನನ್ನು ಮತ್ತೆ ಮತ್ತೆ ಸಂತೈಸಿ ಕಳಿಸಿಕೊಟ್ಟನು
ಸ ಕಾಮಮನವಾಪ್ಯೈವ ರಾಮಪಾದಾವುಪಸ್ಪೃಶನ್ ॥ 38 ॥

ನಂದಿಗ್ರಾಮೇಽಕರೋದ್ರಾಜ್ಯಂ ರಾಮಾಗಮನಕಾಂಕ್ಷಯಾ ।

ಭರತನ ಇಚ್ಛೆಯು ಪೂರ್ಣವಾಲಿಲ್ಲ ಆದರೂ ಅವನು ರಾಮನ ಚರಣಗಳನ್ನು ಸ್ಪರ್ಶಿಸಿ ಅವನ ಅಪ್ಪಣೆಯಂತೆ ರಾಮನ ಆಗಮನವನ್ನು ಪ್ರತಿಕ್ಷೇಮಾಡುತ್ತಾ ನಂದಿಗ್ರಾಮದಲ್ಲಿ ಇದ್ದು ರಾಜ್ಯವಾಳಲು ತೊಡಗಿದನು

ಗತೇ ತು ಭರತೇ ಶ್ರೀಮಾನ್ ಸತ್ಯಸನ್ಧೋ ಜಿತೇಂದ್ರಿಯಃ ॥ 39 ॥

ರಾಮಸ್ತು ಪುನರಾಲಕ್ಷ್ಯ ನಾಗರಸ್ಯ ಜನಸ್ಯ ಚ । ತತ್ರಾಗಮನಮೇಕಾಗ್ರೋ ದೃಂಡಕಾನ್ಪ್ರವಿವೇಶ ಹ ॥ 40 ॥

ಭರತನು ಮರಳಿಹೋದ ಬಳಿಕ ಸತ್ಯಪ್ರತಿಜ್ಞೆ ಜಿತೇಂದ್ರಿಯ ಶ್ರೀಮಾನ್ ರಾಮನು ತನ್ನ ಬಳಿಗೆ ನಾಗರಿಕರು ಪುನಃ ಪುನಃ ಬಂದು ಹೋಗುವುದನ್ನು ನೋಡಿ ಏಕಾಗ್ರಭಾವದಿಂದ ದಂಡಕಾರಣ್ಯ ವನ್ನು ಪ್ರವೇಶಿಸಿದನು

ಪ್ರವಿಶ್ಯ ತು ಮಹಾರಣ್ಯಂ ರಾಮೋ ರಾಜೀವಲೋಚನಃ । ವಿರಾಧಂ ರಾಕ್ಷಸಂ ಹತ್ವಾ ಶರಭಂ ದದರ್ಶ ಹ ॥ 41 ॥

ಸುತೀಕ್ಷ್ಣಂ ಚಾಪ್ಯಗಸ್ತ್ಯಂ ಚ ಅಗಸ್ತ್ಯಭ್ರಾತರಂ ತಥಾ । ಅಗಸ್ತ್ಯವಚನಾಚ್ಚೈವ ಜಗ್ರಾಹೈಂದ್ರಂ ಶರಾಸನಮ್ ॥ 42 ॥

ಖಂಜಂ ಚ ಪರಮಪ್ರೀತಸ್ತುಣೀ ಚಾಕ್ಷಯಸಾಯಕೌ ।

ರಾಜೀವಲೋಚನನಾದ ಶ್ರೀರಾಮನು ಮಹಾರಾಣ್ಯವನ್ನು ಪ್ರವೇಶಿಸಿ ವಿರಾಧನೆಂಬ ರಾಕ್ಷಸನನ್ನು ಸಂಹರಿಸಿ ಶರಭಂಗೆ ಸುತೀಕ್ಷ್ಣನೆಂಬ ಮಹರ್ಷಿಗಳನ್ನು ಕಂಡು ಅಗಸ್ತ್ಯರನ್ನು ಮತ್ತು ಅವರ ತಮ್ಮನನ್ನು ದರ್ಶಿಸಿದನು

ಮತ್ತೆ ಅಗಸ್ತ್ಯರ ಮಾತಿನಂತೆ ಐಂದ್ರಧನುಸ್ಸನ್ನು ಖಂಡನವನ್ನು ಅಕ್ಷಯಬಾಣಗಳುಳ್ಳ ಎರಡು ತೂಣೀರಗಳನ್ನು ಪರಮಪ್ರೀತನಾದ ಶ್ರೀರಾಮನು ಸ್ವೀಕರಿಸಿದನು

ವಸತಸ್ತಸ್ಯ ರಾಮಸ್ಯ ವನೇ ವನಚರೈಸ್ಸಹ ॥ 43 ॥

ಋಷಯೋಽಭ್ಯಾಗಮನ್ಸರ್ವೇ ವಧಾಯಾಸುರರಕ್ಷಸಾಮ್ । ಸ ತेषಾಂ ಪ್ರತಿಶುಶ್ರಾವ ರಾಕ್ಷಸಾನಾಂ ತಥಾ ವನೇ ॥ 44 ॥

ಪ್ರತಿಜ್ಞಾತಶ್ಚ ರಾಮೇಣ ವಧಸ್ಸಂಯತಿ ರಕ್ಷಸಾಮ್ । ಋಷಿಣಾಮಗ್ನಿಕಲ್ಪಾನಾಂ ದೃಂಡಕಾರಣ್ಯವಾಸಿನಾಮ್ ॥ 45 ॥

ಒಂದು ದಿನ ವನಚರರೊಡನೆ ವಾಸಮಾಡುತ್ತಿದ್ದ ಅನೇಕ ಋಷಿಗಳು ಶ್ರೀರಾಮನ ಬಳಿಗೆ ಬಂದು ತಮ್ಮನ್ನು ಪೀಡಿಸುತ್ತಿದ್ದ ಅಸುರ ಹಾಗೂ ರಾಕ್ಷಸರನ್ನು ವಧಿಸಬೇಕೆಂದು ನಿವೇದಿಸಿ ಕೊಂಡರು

ರಾಕ್ಷರಿಂದ ನಿಬಿಡವಾದ ಆ ವನದಲ್ಲಿ ಶ್ರೀರಾಮನು ದಂಡಕಾರಣ್ಯವಾಸಿಗಳಾದ ಅಗ್ನಿಯಂತೆ ತೇಜಸ್ವಿಗಳಾದ ಆ ಮಹರ್ಷಿಗಳು ಹೇಳಿದ ಮಾತನ್ನು ಕೇಳಿ ಅವರ ಸಮ್ಮುಖದಲ್ಲಿ ರಾಕ್ಷಸರನ್ನು ಯುದ್ಧದಲ್ಲಿ ಸಂಹಾರ ಮಾಡುವುದಾಗಿ ಪ್ರತಿಜ್ಞೆ ಮಾಡಿದನು

ತೇನ ತತ್ರೈವ ವಸತಾ ಜನಸ್ಥಾನನಿವಾಸಿನೀ । ವಿರೂಪಿತಾ ಶೂರ್ಪಣಖಾ ರಾಕ್ಷಸೀ ಕಾಮರೂಪಿಣೀ ॥ 46 ॥

ಅಲ್ಲಿರುವಾಗ ಶ್ರೀರಾಮನು ಜನಸಾಧನನಿವಾಸೀ ಕಾಮರೂಪಿಯಾದ ಶೂರ್ಪನಖಾ ಎಂಬ ರಾಕ್ಷಸಿಯನ್ನು ಲಕ್ಷ್ಮಣನಿಂದ ಆಕೆಯ ಮೂಗನ್ನು ಕತ್ತರಿಸುವಂತೆ ಮಾಡಿ ವಿರೂಪಗೊಳಿಸಿದನು

खरं त्रिशिरसं चैव दूषणं चैव राक्षसम् । निजघान वने रामस्तेषां चैव पदानुगान् ॥ 47 ॥

ಆಗ ಶೂರ್ಪಣಖಿಯ ಮಾತನ್ನು ಕೇಳಿ ಬಂದ ಖರ ದೂಷಣ ತ್ರಿಶಿರ ಎಂಬುವರನ್ನು ಹಾಗೂ ಅನೇಕ ರಾಕ್ಷಸರನ್ನು ರಾಮನು ವಧಿಸಿದನು

वने तस्मिन्निवसता जनस्थाननिवासिनाम् । रक्षसां निहतान्यासन्सहस्राणि चतुर्दश ॥ 48 ॥

ಆ ವನದಲ್ಲಿ ವಾಸಿಸುತ್ತಾ ಶ್ರೀರಾಮನು ಜನಸಾಧನ ನಿವಾಸಿಗಳಾದ ಹದಿನಾಲ್ಕು ಸಾವಿರ ರಾಕ್ಷಸರನ್ನು ವಧಿಸಿದನು

ततो ज्ञातिवधं श्रुत्वा रावणः क्रोधमूर्च्छितः । सहायं वरयामास मारीचं नाम राक्षसम् ॥ 49 ॥

ತನ್ನ ಜ್ಞಾತಿಗಳಾದ ಖರಾದಿಗಳ ವಧೆಯು ಶ್ರೀರಾಮನಿಂದ ಆಯಿತು ಎಂದು ತಿಳಿದ ರಾಕ್ಷಸನಾದ ರಾವಣನು ಕ್ರೋಧದಿಂದ ಉರಿದಿದ್ದನು ರಾಮನ ಪ್ರತೀಕಾರ ಮಾಡಲು ಅವನು ಮಾರೀಚನೆಂಬ ರಾಕ್ಷಸನ ಸಹಾಯವನ್ನು ಕೋರಿದನು

वार्यमाणस्सुबहुशो मारीचेन स रावणः । न विरोधो बलवता क्षमो रावण तेन ते ॥ 50 ॥

अनाहत्य तु तद्वाक्यं रावणः कालचोदितः । जगाम सह मारीचस्तस्याश्रमपदं तदा ॥ 51 ॥

ಮಾರೀಚನು ರಾವಣನು ಆ ಬಲಿಷ್ಠ ರಾಮನೊಂದಿಗೆ ನಿನ್ನ ವಿರೋಧ ಸರಿಯಲ್ಲ ಎಂದು ಅನೇಕ ಬಾರಿ ತಿಳಿಸಿದರೂ ಕಾಲದ ಪ್ರೇರಣೆಯಿಂದ ರಾವಣನು ಮಾರೀಚನ ಮಾತನ್ನು ತಿರಸ್ಕರಿಸಿ ಅವನೊಂದಿಗೆ ರಾಮನ ಆಶ್ರಮಕ್ಕೆ ಹೋದನು

तेन मायाविना दूरमपवाह्य नृपात्मजौ । जहार भार्यां रामस्य गृध्रं हत्वा जटायुषम् ॥ 52 ॥

गृध्रं च निहतं दृष्ट्वा हतां श्रुत्वा च मैथिलीम् । राघवश्शोकसन्तप्तो विललापाकुलेन्द्रियः ॥ 53 ॥

ततस्तेनैव शोकेन गृध्रं दग्ध्वा जटायुषम् ।

ರಾವಣನು ಮಾಯಾವೀ ಮಾರೀಚನಿಂದ ರಾಮ ಲಕ್ಷ್ಮಣರು ಆಶ್ರಮದಿಂದ ದೂರಹೋಗುವಂತೆ ಮಾಡಿ ಸ್ವತಃ ರಾಮನ ಪತ್ನಿಯಾದ ಸೀತೆಯನ್ನು ಅಪಹರಿಸಿಕೊಂಡು ಹೋಗುವಾಗ ದಾರಿಯಲ್ಲಿ ಅಡ್ಡಗಟ್ಟಿದ ಜಟಾಯು ಎಂಬ ಗೃಧ್ರನನ್ನು ವಧಿಸಿದನು

ಆಶ್ರಮದಲ್ಲಿ ಸೀತೆಯನ್ನು ಕಾಣದೆ ರಾಮಲಕ್ಷ್ಮಣರು ಆಕೆಯನ್ನು ಹುಡುಕುತ್ತಾ ಬರುವಾಗ ಮರಣಾಸನ್ನ ಜಟಾಯುವನ್ನು ನೋಡಿದರು ಸೀತಾಪಹರಣದ ಸುದ್ದಿಯನ್ನು ಅವನು ತಿಳಿಸಿ ಪ್ರಾಣಬಿಟ್ಟನು ರಾಮಚಂದ್ರನು ಶೋಕದಿಂದ ಪೀಡಿತನಾಗಿ ವಿಲಾಪಿಸತೊಡಗಿದನು ಆಗ ಅವನ ಎಲ್ಲ ಇಂದ್ರಿಯಗಳು ವ್ಯಾಕುಲಗೊಂಡಿದ್ದವು ಮತ್ತೆ ಅದೇ ಶೋಕದಲ್ಲಿರುವ ರಾಮನು ಜಟಾಯುವಿನ ಅಗ್ನಿ ಸಂಸ್ಕಾರ ಮಾಡಿದನು

मार्गमाणो वने सीतां राक्षसं सन्ददर्श ह ॥ 54 ॥

कबन्धनाम रूपेण विकृतं घोरदर्शनम् । तं निहत्य महाबाहुर्ददाह स्वर्गतश्च सः ॥ 55 ॥

ವನದಲ್ಲಿ ಸೀತೆಯನ್ನು ಹುಡುಕುತ್ತಾ ವಿಕೃತ ಶರೀರವುಳ್ಳ ಭಯಂಕರವಾಗಿ ಕಾಣುವ ಕಬಂಧನೆಂಬ ರಾಕ್ಷಸನನ್ನು ನೋಡಿದನು ಮಹಾಬಾಹು ರಾಮನು ಅವನನ್ನು ಕೊಂದು ಸುಟ್ಟು ಹಾಕಲು ಅವನು ಉದ್ಧಾರವಾಗಿ ಸ್ವರ್ಗಕ್ಕೆ ತೆರಳಿದನು

स चास्य कथयामास शबरीं धर्मचारिणीम् । श्रमणीं धर्मनिपुणामभिगच्छेति राघव ॥ 56 ॥

सोऽभ्यगच्छन्महातेजाश्शबरीं शत्रुसूदनः । शबर्या पूजितस्सम्यग्रामो दशरथात्मजः ॥ 57 ॥

पम्पातीरे हनुमता सङ्गतो वानरेण ह । हनुमद्वचनाच्चैव सुग्रीवेण समागतः ॥ 58 ॥

सुग्रीवाय च तत्सर्वं शंसद्रामो महाबलः । आदितस्तद्यथावृत्तं सीतायाश्च विशेषतः ॥ 59 ॥

सुग्रीवश्चापि तत्सर्वं श्रुत्वा रामस्य वानरः । चकार सख्यं रामेण प्रीतश्चैवाग्निसाक्षिकम् ॥ 60 ॥

ಹೋಗುವಾಗ ಅವನು ರಾಮನಲ್ಲಿ, ಧರ್ಮಚಾರಿಣೀ ಶಬರಿಯ ತಾವನ್ನು ತಿಳಿಸಿ ರಾಮಾ ನೀನು ಧರ್ಮ ಪರಾಯಣಾ ಸಂನ್ಯಾಸೀ ಶಬರಿಯ ಆಶ್ರಮಕ್ಕೆ ಹೋಗು ಎಂದು ಹೇಳಿದನು

ಶತ್ರುಹಂತಾ ಮಹಾತೇಜಸ್ವೀ ದಶರಥಕುಮಾರ ರಾಮನುಶಬರಿಯ ಬಳಿಗೆ ಹೋದನು ಆಕೆಯು ಅವನನ್ನು ಭಕ್ತಿಭಾವದಿಂದ ಚೆನ್ನಾಗಿ ಪೂಜಿಸಿದಳು

ಮತ್ತೆ ರಾಮ ಲಕ್ಷ್ಮಣರಿಗೆ ಪಂಪಾಸರೋವರದ ತೀರದಲ್ಲಿ, ವಾನರ ಶ್ರೇಷ್ಠ ಹನುಮಂತನ ಸಮಾಗಮವಾಯಿತು ಹನುಮಂತನ ಮಾತಿನಂತೆ ಸುಗ್ರೀವನನ್ನು ಭೇಟಿಯಾದರು

ಮತ್ತೆ ರಾಮ ಮಹಾಬಲಶಾಲಿಯಾದ ಶ್ರೀರಾಮನು ಸುಗ್ರೀವನಿಗೆ ಮೊದಲಿನಿಂದ ನಡೆದ ವೃತ್ತಾಂತವನ್ನು ತಿಳಿಯಪಡಿಸಿ ಸೀತೆಯ ಅಪಹರಣದ ವಿಷಯವನ್ನು ವಿಶೇಷವಾಗಿ ವಿವರಿಸಿ ಹೇಳಿದನು

ವಾನರ ಸುಗ್ರೀವನು ರಾಮನ ಎಲ್ಲ ಮಾತುಗಳನ್ನು ಕೇಳಿ ಅವನೊಂದಿಗೆ ಪ್ರೇಮಪೂರ್ವಕ ಅಗ್ನಿಸಾಕ್ಷಿಯಾಗಿ ಸಖ್ಯೆ ಮಾಡಿಕೊಂಡನು